

॥ ಶ್ರೀ ನೃಸಿಂಹವರಾಹಸ್ತೋತ್ರಮ್ ॥

ಓಂ ॥ ಪ್ರಹ್ಲಾದಾಹ್ಲಾದಹೇತುಂ ಸಕಲಗುಣಗಣಂ ಸಚ್ಚಿದಾನಂದಮಾತ್ರಂ
ಸೈಂಹಾಸಹ್ಯೋಗ್ರಮೂರ್ತಿಂ ಸದಭಯಮರಿಶಂಖೌ ರಮಾಂ ಬಿಭೃತಂ ಚ ।
ಅಂಹಸ್ಸಂಹಾರದಕ್ಷಂ ವಿಧಿಭವವಿಹಗೇಂದ್ರೇಂದ್ರಚಂದ್ರಾದಿವಂದ್ಯಂ
ರಕ್ಷೋವಕ್ಷೋವಿದಾರೋಲ್ಲಸದಮಲದೃಶಂ ನೌಮಿ ಲಕ್ಷ್ಮೀನೃಸಿಂಹಮ್ ॥ ೧ ॥

ವಾಮಾಂಕಸ್ಥಧರಾಕರಾಂಜಲಿಪುಟಪ್ರೇಮಾತಿಹೃಷ್ಣಾಂತರಂ
ಸೀಮಾತೀತಗುಣಂ ಫಣೀಂದ್ರಫಣಗಶ್ರೀಮಾನ್ಯಪಾದಾಂಬುಜಮ್ ।
ಕಾಮಾದ್ಯಾಕರಚಕ್ರಶಂಖಸುವರೋದ್ದಾಮಾಭಯೋದ್ಯತ್ಕರಂ
ಸಾಮಾದೀಡ್ಯವರಾಹರೂಪಮಮಲಂ ಹೇ ಮಾಸನೇ ತಂ ಸ್ಮರ ॥ ೨ ॥

ಕೋಲಾಯ ಲಸದಾಕಲ್ಪಜಾಲಾಯ ವನಮಾಲಿನೇ ।
ನೀಲಾಯ ನಿಜಭಕ್ತೌಘಪಾಲಾಯ ಹರಯೇ ನಮಃ ॥ ೩ ॥

ಧಾತ್ರೀಂ ಶುಭಗುಣಪಾತ್ರೀಮಾದಾಯಾಶೇಷವಿಬುಧವೋದಾಯ ।
ಶೇಷೇ ತಮಿಮಮದೋಷೇ ಧಾತುಂ ಹಾತುಂ ಚ ಶಂಕಿನಂ ಶಂಕೇ ॥ ೪ ॥

ನವೋಸ್ತು ಹರಯೇ ಯುಕ್ತಿಗಿರಯೇ ನಿರ್ಜಿತಾರಯೇ ।
ಸಮಸ್ತಗುರವೇ ಕಲ್ಪತರವೇ ಪರವೇದಿನಾಮ್ ॥ ೫ ॥

॥ ಇತಿ ಶ್ರೀಮದ್ವಾದಿರಾಜಪೂಜ್ಯಚರಣವಿರಚಿತಂ ಶ್ರೀನೃಸಿಂಹವರಾಹಸ್ತೋತ್ರಂ
ಸಂಪೂರ್ಣಮ್ ॥